



Ministry of Health & Family Welfare
Government of India

Provisional Certificate for COVID-19 Vaccination - 1st Dose

Beneficiary Details

Beneficiary Name / ಫಲಾನುಭವಿಯ ಹೆಸರು

Komal Singh Pal

Age / ವಯಸ್ಸು

36

Gender / ಲಿಂಗ

Male

ID Verified / ಐ.ಡಿ. ಗುರುತು

Aadhaar # XXXXXXXX6435

Unique Health ID (UHID)

Beneficiary Reference ID

16276320813218

Vaccination Details

Vaccine Name / ಲಸಿಕೆ ಹೆಸರು

COVAXIN

Date of Dose / ಡೋಸ್ ದಿನಾಂಕ

01 Jul 2021 (Batch no. 37F21071A)

Next due date / ಮುಂದಿನ ಲಸಿಕೆ ನೀಡುವ ದಿನಾಂಕ

Between 29 Jul 2021 and 12 Aug 2021

Vaccinated by / ಲಸಿಕೆ ನೀಡಿದವರು

Swapna

Vaccination at / ಲಸಿಕೆ ಹಾಕಿದ ಸ್ಥಳ

workplace Nelamangala GH, Bangalore Rural,

Karnataka



“ಔಷಧಿ /ಲಸಿಕೆ ಬೇಕು,
ಜೊತೆಗೆ ದೃಢತೆ ಬೇಕು


Together, India will defeat
COVID-19”

- ಪ್ರಧಾನಮಂತ್ರಿ ನರೇಂದ್ರ ಮೋದಿ

In case of any adverse events, kindly contact the nearest Public Health Center/
Healthcare Worker/District Immunization Officer/State **Helpline No. 1075**

ಯಾವುದೇ ಅಡ್ಡಪರಿಣಾಮ ಉಂಟಾದ ಸಂದರ್ಭದಲ್ಲಿ, ದಯವಿಟ್ಟು ಸಮೀಪದ ಸಾರ್ವಜನಿಕ ಆರೋಗ್ಯ
ಕೇಂದ್ರ/ಆರೋಗ್ಯ ಶುಷ್ಕೋಷ ಕಾರ್ಯಕರ್ತೆ/ ಜಿಲ್ಲಾ ಲಸಿಕೆ ಅಧಿಕಾರಿ/ರಾಜ್ಯ ಸಹಾಯವಾಣಿ ಸಂ. 1075
ಸಂಪರ್ಕಿಸಿ

COWIN
Winning Over COVID



This certificate can be verified by scanning the QR code at
<http://verify.cowin.gov.in>